



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

ಸಂಖ್ಯೆ :
No.

ಬೆಂ.ಅ.ಪ್ರಾ/ನಮ/ಅ.ಸ/ಅ.ಅ-1/ತಾ.ಸ-4/ಪೂ/31/2023-24

ದಿನಾಂಕ : 10.10.2023
Date :

ಅನುಸೂಚಿ-ಎ 5
(ಉಪವಿಧಿ ಸಂಖ್ಯೆ:4.1)
ನಕ್ಷೆ ಮಂಜೂರಾತಿ ಪತ್ರ

ಅಭಿಯಂತರ ಸದಸ್ಯರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು.

ಶ್ರೀಮತಿ/ಶ್ರೀ

M/s Nexplace Infrastructure,
#393, 1st Floor, 15th Cross,
5th Main Road, Sector-6
HSR Layout, Bangalore-560102.

ಮಾನ್ಯರೇ,

ಅರ್ಜಿದಾರರಾದ ತಾವು ದಿನಾಂಕ: 27.03.2023 ರಂದು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ, ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕವಡೇರಪುರ ಗ್ರಾಮದ ಸರ್ವೆ ನಂ. 24/2, 24/6, 24/8, 24/11 ರಲ್ಲಿನ 04ಎಕರೆ 33.75ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ವಿಂಗ್-ಎ, ಬಿ ಮತ್ತು ಸಿ ರಲ್ಲಿ ಸರ್ವಸಮ 2ತಳ+ನೆಲ+26ಮೇಲಂತಸ್ತುಗಳನ್ನೊಳಗೊಂಡ ಒಟ್ಟು 399 ಘಟಕಗಳ ಬಹುವಸ್ತಿ ಕಟ್ಟಡಕ್ಕೆ ನಕ್ಷೆ ಮಂಜೂರಾತಿ ನೀಡಲು ಕೋರಿದ್ದು, ಅದರಂತೆ, ಮಾನ್ಯ ಆಯುಕ್ತರವರ ಕಛೇರಿ ಆದೇಶದ ಸಂಖ್ಯೆ: 3987, ದಿನಾಂಕ: 29.09.2023 ರಂದು ಅನುಮೋದನೆ ನೀಡಿದ್ದು, ನಕ್ಷೆ ಮಂಜೂರಾತಿ ಶುಲ್ಕಗಳನ್ನು ಚಲನ್ ಸಂಖ್ಯೆ: GN23104735, ದಿನಾಂಕ: 03.10.2023 ರಂದು ಒಟ್ಟು ರೂ. 2,37,84,000/- ಗಳನ್ನು ಪಾವತಿಸಿದ್ದು, ಅದರಂತೆ ದಿನಾಂಕ: 10.10.2023 ರಂದು ನಕ್ಷೆ ಮಂಜೂರಾತಿ ನೀಡಲಾಗಿರುತ್ತದೆ. ಪ್ರಸ್ತುತ ಮಂಜೂರಾತಿಯು ದಿನಾಂಕ: 10.10.2023 ರಿಂದ ದಿನಾಂಕ: 09.10.2025 ವರೆಗಿನ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ. ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಮಂಜೂರಾತಿ ನೀಡಲಾಗಿದೆ ಎಂದು ಈ ಮೂಲಕ ತಿಳಿಯಪಡಿಸಿದ್ದೇನೆ.

ಷರತ್ತುಗಳು

- 1) ಪ್ರಾಧಿಕಾರದ ಮಂಜೂರಾದ ನಕ್ಷೆಯ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
- 2) ಸಂಬಂಧಪಟ್ಟ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರವರಿಗೆ ಅರ್ಜಿ ಸಲ್ಲಿಸಿ ಪ್ರಾರಂಭ ಮಾಡಲು ಸೂಕ್ತ ಅನುಮತಿ ಪತ್ರ ಪಡೆಯತಕ್ಕದ್ದು.
- 3) ಮಂಜೂರಾತಿಯಾದ ನಕ್ಷೆಯ ಪ್ರಕಾರ ಕಟ್ಟಡ ನಿರ್ಮಾಣ ಮಾಡತಕ್ಕದ್ದು.
- 4) ಪೂರ್ಣಗೊಂಡ ಕಟ್ಟಡ ಅಥವಾ ಮನೆಯನ್ನು ವಾಸಕ್ಕೆ ಉಪಯೋಗಿಸುವ ಮೊದಲು ಸಂಬಂಧಪಟ್ಟ ಅಧಿಕಾರಿಗಳಿಂದ (ಪ್ರಾಧಿಕಾರದ) ವಾಸಯೋಗ್ಯ ಅನುಮತಿ ಪತ್ರವನ್ನು ಪಡೆಯತಕ್ಕದ್ದು.
- 5) ನಿವೇಶನದ ಸುತ್ತಳತೆಯಲ್ಲಿ ಹಸಿರು ಸಸಿಗಳನ್ನು ನೆಡುವುದು.
- 6) ಇವುಗಳೊಂದಿಗೆ ಈ ಪುಟದ ಹಿಂಬಾಗದಲ್ಲಿ ನಮೂದಿಸಿರುವ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.

ಪುಟ ಸಂಖ್ಯೆ: 2 ಕ್ಕೆ ಮುಂದುವರಿದಿದೆ...


ಆಯುಕ್ತರ ವರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಶ್ರೀ ಬೆಂಗಳೂರು

-:ಷರತ್ತುಗಳು:-

- 1) ಕಟ್ಟಡದ ಕಾಮಗಾರಿಯ ಆರ್.ಸಿ.ಸಿ ಕಂಬಗಳು ನೆಲಮಟ್ಟಕ್ಕೆ ಎತ್ತರಿಸಿದ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಾರಂಭಿಕ ಪ್ರಮಾಣ ಪತ್ರವನ್ನು ಪಡೆಯತಕ್ಕದ್ದು.
- 2) ಬಂಡಿದಾರಿ / ರಾಜ ಕಾಲುವೆ / ಮಳೆ ನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ, ಆ ಪ್ರದೇಶದಲ್ಲಿ ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
- 3) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡ ನಿರ್ಮಾಣದ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ವಾಹನ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತಕ್ಕದ್ದು, ಹಾಗೂ ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಸ್ವತ್ತಿನ ಒಳಭಾಗದಲ್ಲಿ ಅಳವಡಿಸಿ ನಿರ್ವಹಿಸುವುದು.
- 4) ಅರ್ಜಿದಾರರು ಶಾಸನಬದ್ಧ ಸಂಸ್ಥೆಗಳಿಗೆ, ಬಿಡಿಎ / ಬಿಬಿಎಂಪಿ / ನಗರ ಸಭೆ / ಪಂಚಾಯತ್ ಗೆ ಯಾವುದಾದರೂ ಬಾಕಿ ಶುಲ್ಕಗಳನ್ನು ಪಾವತಿಸಬೇಕಿದ್ದಲ್ಲಿ ಅಂತಹ ಸಂಸ್ಥೆಗಳು ವಿಧಿಸುವ ಶುಲ್ಕವನ್ನು ಪಾವತಿಸತಕ್ಕದ್ದು.
- 5) ಮಳೆ ನೀರು ಕೊಯ್ಲುನ್ನು ಬೆಂಗಳೂರು ಜಲ ಮಂಡಳಿ ರವರು ನಿಗದಿಪಡಿಸಿರುವಂತೆ ಕಡ್ಡಾಯವಾಗಿ ಅಳವಡಿಸುವುದು.
- 6) ಇಬ್ಬಗೆಯ ಕೊಳವೆ ವಿಧಾನವನ್ನು ಕುಡಿಯುವ ನೀರಿಗಾಗಿ ಹಾಗೂ ಇತರ ಉದ್ದೇಶಿತ ವ್ಯವಸ್ಥೆಗಳಿಗಾಗಿ ಅಳವಡಿಸುವುದು.
- 7) ಒಳಚರಂಡಿ ವ್ಯವಸ್ಥೆಗಾಗಿ ಸ್ಥಾಪಿಸಿದ ನೈರ್ಮಲ್ಯ ಶುದ್ಧೀಕರಣ ಘಟಕವನ್ನು (S.T.P) ಅಳವಡಿಸಿ ಹಾಗೂ ಶುದ್ಧೀಕರಿಸಿದ ನೀರನ್ನು ಮನೆಗಳಲ್ಲಿನ ಶೌಚಾಲಯ, Gardening ಹಾಗೂ ಗಿಡಮರ Lawn ಗಳಿಗಾಗಿ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು ಮತ್ತು ಇದರಿಂದ ಉತ್ಪತ್ತಿಯಾಗುವ Sewage ಪೂರ್ಣ ನೀರನ್ನು ಯಾವುದೇ ಕಾರಣಕ್ಕೂ ಕೆರೆ/ಹಳ್ಳ/ಕಣಿವೆ/ಹೊಳೆಗೆ ಬಿಡತಕ್ಕದ್ದಲ್ಲ.
- 8) ಅಭಿವೃದ್ಧಿದಾರರು ಕಟ್ಟಡದ ಆವರಣಗಳಲ್ಲಿ ಗಿಡ ಮರಗಳನ್ನು ಬೆಳೆಸಿ ಪರಿಸರವನ್ನು ಸುಂದರಗೊಳಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
- 9) ಅಭಿವೃದ್ಧಿದಾರರು ಕಟ್ಟಡಗಳಿಗೆ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 10) ಅಭಿವೃದ್ಧಿದಾರರು ಟ್ರಾನ್ಸ್ ಫಾರ್ಮ್ ಗಾಗಿ ಗುರುತಿಸಿರುವ ಪ್ರದೇಶದಲ್ಲಿ ಅಳವಡಿಸತಕ್ಕದ್ದು, ಬೇರೆ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ.
- 11) ಅಭಿವೃದ್ಧಿದಾರರು ಕಟ್ಟಡದ ಸುರಕ್ಷತೆ ಹಾಗೂ ಭದ್ರತೆಯ, ಕಟ್ಟಡದ ವಿದ್ಯುತ್ ಬಗ್ಗೆ ಸಂಪೂರ್ಣವಾಗಿ ಜವಬ್ದಾರಾಗಿರತಕ್ಕದ್ದು. ಕಟ್ಟಡದ ವಿದ್ಯುತ್ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾರ್ಮಿಕರು ಹಾಗೂ ನಿರ್ಮಾಣದ ಬಗ್ಗೆ ಎಲ್ಲಾ ಸೂಕ್ತ ಕ್ರಮಗಳನ್ನು ಅಳವಡಿಸಿಕೊಳ್ಳತಕ್ಕದ್ದು, ನಿರ್ಮಾಣ ಸಮಯದಲ್ಲಿ ಯಾವುದೇ ತರಹದ ಅನಾಹುತ ಅಥವಾ ಪ್ರಾಣ ಹಾನಿಯಾಗದಂತೆ ಕಟ್ಟುನಿಟ್ಟಿನ ಎಚ್ಚರವಹಿಸತಕ್ಕದ್ದು, ಯಾವುದೇ ತರಹದ ಅನಾಹುತಕ್ಕೆ ಗುತ್ತಿಗೆ ಪಡೆದ ನಿರ್ಮಾಣದಾರರು ನೇರ ಜವಬ್ದಾರಾಗಿರುತ್ತಾರೆ. ಅಂತಹ ಪ್ರಸಂಗ ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸುವುದಲ್ಲದೆ ನೀಡಲಾಗಿರುವ ಮಂಜೂರಾತಿಯು ತಂತಾನೆ ರದ್ದಾಗುತ್ತದೆ.
- 12) ಅಭಿವೃದ್ಧಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಅಥವಾ ಇನ್ನಾವುದೇ ಕಟ್ಟಡದ ಅನುಪಯುಕ್ತ ಸಾಮಗ್ರಿಗಳಿಂದ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಇದಕ್ಕೆ ಅನುಗುಣವಾಗಿ ಬ್ಯಾರಿಕೇಡಿಂಗ್ ನ್ನು ಅಳವಡಿಸಿ ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು.

ಪುಟ ಸಂಖ್ಯೆ: 3 ಕ್ಕೆ ಮುಂದುವರಿದಿದೆ...


ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು-೫

- 13) ಯೋಜನೆಯಲ್ಲಿ ಘನ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಹಾಗೂ ಇತ್ಯಾದಿಯಾಗಿ ವಿಂಗಡಿಸಿ **Compost** ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 14) ಕಟ್ಟಡದ ಕಾಮಗಾರಿ ಆರಂಭಿಸುವ ಮುನ್ನ ಅರ್ಜಿದಾರರು ಲೈಸೆನ್ಸ್ ಅನ್ನು ಸ್ಥಳೀಯ ಸಂಸ್ಥೆಯಿಂದ ಪಡೆಯತಕ್ಕದ್ದು.
- 15) ಕಟ್ಟಡ ನಿರ್ಮಾಣದ ಸಮಯದಲ್ಲಿ ಸೆಂಟ್ರಿಂಗ್ ಅಥವಾ ಇನ್ನಿತರೆ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರರಾಗಿರುವುದಿಲ್ಲ. ಆದುದರಿಂದ ನಿರ್ಮಾಣ ಸಮಯದಲ್ಲಿ ಎಲ್ಲಾ ಜಾಗೃತ / ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳತಕ್ಕದ್ದು. ತಪ್ಪಿದಲ್ಲಿ ನೀಡಲಾಗಿರುವ ನಕ್ಷೆ ಮಂಜೂರಾತಿ ಯಾವ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 16) ಸದರಿ ಕಟ್ಟಡಕ್ಕೆ ವಿದ್ಯುತ್ ಚಕ್ರ ವ್ಯವಸ್ಥೆಯನ್ನು BESCOM ವತಿಯಿಂದ ಕಲ್ಪಿಸತಕ್ಕದ್ದು & ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 17) ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011 (ಬೆಂಅಪ್ರಾ), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.
- 18) ಅಭಿವೃದ್ಧಿದಾರರ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ / ದಾಖಲಾತಿ ನೀಡಿದ್ದಲ್ಲಿ, ಅರ್ಜಿದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ನಕ್ಷೆ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮಕೈಗೊಳ್ಳಲಾಗುವುದು.
- 19) ಅಭಿವೃದ್ಧಿದಾರರು ಕುಡಿಯುವ ನೀರಿನ ಸರಬರಾಜಿಗಾಗಿ ಸಂಬಂಧಪಟ್ಟ ಬಿ.ಡಬ್ಲ್ಯೂ.ಎಸ್.ಎಸ್.ಬಿ ಯನ್ನು ಅಥವಾ ಸ್ಥಳೀಯ ಸಂಸ್ಥೆಯನ್ನು ಅವಲಂಬಿಸದೆ ನೀರಿನ ಸರಬರಾಜಿಗಾಗಿ ತಮ್ಮ ಸ್ವಂತ ವ್ಯವಸ್ಥೆಯನ್ನು ಮಾಡಿಕೊಳ್ಳತಕ್ಕದ್ದು.
- 20) ಅಭಿವೃದ್ಧಿದಾರರು ಕಟ್ಟಡದ ಕಾಮಗಾರಿ ಪ್ರಾರಂಭಿಸುವ ಮುನ್ನ ಸದರಿ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರುಗಳಿಗೆ ಶೌಚಾಲಯಗಳನ್ನು ಕಡ್ಡಾಯವಾಗಿ ನಿರ್ಮಿಸತಕ್ಕದ್ದು ಹಾಗೂ ಸದರಿ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಇಲ್ಲವಾದಲ್ಲಿ ಸದರಿ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡಲಾಗುವುದಿಲ್ಲ ಹಾಗೂ ನೀಡಲಾಗಿರುವ ನಕ್ಷೆ ಮಂಜೂರಾತಿಯನ್ನು ಯಾವುದೇ ಮುನ್ಸೂಚನೆಯಿಲ್ಲದೆ ರದ್ದುಪಡಿಸಲಾಗುವುದು.
- 21) ಕಟ್ಟಡ ನಿರ್ಮಾಣ ಸಮಯದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೆ ಅನಗತ್ಯ ಶಬ್ದ ಮಾಲಿನ್ಯ ತಡೆಗಟ್ಟುವ ಸಂಬಂಧ, ನಿರ್ಮಾಣದ ಹೊರಭಾಗಗಳಿಗೆ ಅಗತ್ಯ ರಕ್ಷಣಾ ಕವಚವನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿರವರ ಸಲಹೆಯಂತೆ ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 22) ಅಭಿವೃದ್ಧಿದಾರರು ವಾಹನ ನಿಲುಗಡೆಯ ಸ್ಥಳದಲ್ಲಿ ಕಡ್ಡಾಯವಾಗಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸತಕ್ಕದ್ದು.
- 23) ಅಭಿವೃದ್ಧಿದಾರರು ಸಿಟಿ ಮಾಸ್ಟರ್ ಪ್ಲಾನ್ ಗಳಲ್ಲಿ ಗುರುತಿಸಿರುವಂತೆ ವಿದ್ಯುತ್ ವಾಹನಗಳ ಚಾರ್ಜಿಂಗ್ ಗಳಿಗೆ ಸೂಕ್ತವಾದ ಮೀಸಲು ಸ್ಥಳಗಳನ್ನು ಕಾಯ್ದಿರಿಸತಕ್ಕದ್ದು.
- 24) ಬೆನ್ಸಾಂ ಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಮುನ್ನ ಪಡೆದು ಸಲ್ಲಿಸುವುದು.
- 25) ಪ್ರಶ್ನಿತ ಪ್ರದೇಶದಲ್ಲಿ 240.0ಚ.ಮೀ FAR ಪ್ರದೇಶಕ್ಕೆ ಒಂದು ಮರದಂತೆ ವಿವಿಧ ಜಾತಿ ಗಿಡ, ಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಶ್ರೀ ಬೆಂಗಳೂರು ೧-೪

ಪುಟ ಸಂಖ್ಯೆ: 4 ಕ್ಕೆ ಮುಂದುವರಿದಿದೆ...

- 26) ಬಫರ್ ವಲಯಕ್ಕೆ ಸಂಬಂಧಿಸಿದಂತೆ ಮಾನ್ಯ ಹಸಿರು ನ್ಯಾಯಾಧಿಕರಣವು (NGT) ಈಗಾಗಲೇ ಹೊರಡಿಸಿರುವ ನಿರ್ದೇಶನಗಳಿಗೆ ಮತ್ತು ಆಗಿಂದಾಗ್ಗೆ ಹೊರಡಿಸುವ / ವಿಧಿಸುವ ಯಾವುದೇ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು ಹಾಗೂ ಬಫರ್ ವಲಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ಮಾಹಿತಿಯನ್ನು ನೀಡಿದಲ್ಲಿ ನಕ್ಷೆ ಮಂಜೂರಾತಿಯನ್ನು ರದ್ದುಪಡಿಸುವ ಷರತ್ತಿಗೆ ಒಳಪಟ್ಟಿದೆ.
- 27) ನೀರು ಸರಬರಾಜು ಸಂಬಂಧ ಸ್ಥಳೀಯ ಸಂಸ್ಥೆಯವರು ನೀಡುವ ನಿರಾಕ್ಷೇಪಣಾ ಪತ್ರವನ್ನು ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಮುನ್ನ ಸಲ್ಲಿಸುವುದು.
- 28) ಪ್ರಾಧಿಕಾರದಿಂದ ಭೂ ಉಪಯೋಗ ಬದಲಾವಣೆ ಮಾಡಿ ನೀಡಿರುವ ಪ್ರಾರಂಭಿಕ ಪ್ರಮಾಣ ಪತ್ರ ಸಂಖ್ಯೆ. ಬೆಂಗಳೂರು/ನಯೋಸ/CLU-207/3804/2022-23, ದಿನಾಂಕ.08.03.2023 ರಲ್ಲಿ ವಿಧಿಸಿರುವ ಷರತ್ತುಗಳನ್ನು ಪಾಲಿಸುವುದು.
- 29) ಪ್ರಾಧಿಕಾರದಿಂದ ಭೂ ಉಪಯೋಗ ಬದಲಾವಣೆ ಮಾಡಿ ನೀಡಿರುವ ಪ್ರಾರಂಭಿಕ ಪ್ರಮಾಣ ಪತ್ರ ಸಂಖ್ಯೆ. ಬೆಂಗಳೂರು/ನಯೋಸ/CLU-67/2020-21/2085/2021-22, ದಿನಾಂಕ.23.03.2022 ರಲ್ಲಿ ವಿಧಿಸಿರುವ ಷರತ್ತುಗಳನ್ನು ಪಾಲಿಸುವುದು.
- 30) ಅಗ್ನಿಶಾಮಕ ಇಲಾಖೆಯವರಿಂದ ಪರಿಷ್ಕೃತ ನಿರಾಕ್ಷೇಪಣಾ ಪತ್ರವನ್ನು ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಮುನ್ನ ಸಲ್ಲಿಸುವುದು.
- 31) ವ್ಯವಸ್ಥಾಪಿತ ಪ್ರದೇಶದಲ್ಲಿ ಬರುವ 1646.97 ಚ.ಮೀ ರಸ್ತೆ ವಿಸ್ತರಣಾ ಪ್ರದೇಶವನ್ನು ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರಕ್ಕೆ ಅನುಮೋದನೆ ಕೋರುವ ಮುನ್ನ ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಪರಿತ್ಯಾಜನಾ ಪತ್ರದ ಮೂಲಕ ಹಸ್ತಾಂತರಿಸುವುದು.
- 32) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.

ಯಥಾಪ್ರತಿಯನ್ನು ಕಾರ್ಯಪಾಲಕ ಅಭಿಯಂತರು, ಪೂರ್ವ ವಿಭಾಗ, ಬಿ.ಡಿ.ಎ. ವಾಣಿಜ್ಯ ಸಂಕೀರ್ಣ, ಹೆಚ್.ಎಸ್.ಆರ್, ಬಡಾವಣೆ, ಬೆಂಗಳೂರು ರವರ ಮಾಹಿತಿಗಾಗಿ ರವಾನಿಸಿದೆ.